



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೨೮, ಸೆಪ್ಟೆಂಬರ್, ೨೦೨೨(ಆಶ್ವಯುಜ, ೦೬, ಶಕವರ್ಷ, ೧೯೪೪) BENGALURU, WEDNESDAY, 28, SEPTEMBER, 2022(AASHWAYUJA, 06, SHAKAVARSHA, 1944)	ಸಂ. ೪೯೦ No. 490
------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 12 ಶಾಸನ 2022, ದಿನಾಂಕ:28.09.2022

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ, 2022 ಇದಕ್ಕೆ 2022ರ ಸೆಪ್ಟೆಂಬರ್ ತಿಂಗಳ 27ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2022 ರ ಕರ್ನಾಟಕ ಅಧಿನಿಯಮ ಸಂಖ್ಯೆ:24 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2022ರ ಕರ್ನಾಟಕ ಅಧಿನಿಯಮ ಸಂಖ್ಯೆ: 24

(2022ರ ಸೆಪ್ಟೆಂಬರ್ ತಿಂಗಳ 28ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧಿನಿಯಮ, 2022

(2022ರ ಸೆಪ್ಟೆಂಬರ್ ತಿಂಗಳ 27ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004ನ್ನು (2005ರ ಕರ್ನಾಟಕ ಅಧಿನಿಯಮ 30) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೂರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧಿನಿಯಮ, 2022 ಎಂದು ಕರೆಯತಕ್ಕದ್ದು.

(2) ಇದು 2022ರ ಮೇ 04ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

2. 9ಎ ಹೊಸ ಪ್ರಕರಣದ ಸೇರ್ಪಡೆ.- ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ 30)ರ (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮ ಎಂದು ಉಲ್ಲೇಖಿಸಲಾಗಿದೆ) 9ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು. ಎಂದರೆ:-

"9ಎ. ಅಪರಾಧಗಳ ಸಂಜ್ಞೆಯತೆ ಮತ್ತು ಪ್ರಕರಣಗಳನ್ನು ವಿಲೀನಗೊಳಿಸುವ ಅಧಿಕಾರ.- (1) ಈ ಅಧಿನಿಯಮದ ಅಡಿಯಲ್ಲಿನ ಅಪರಾಧವು ಸಂಜ್ಞೆಯವಾಗಿರತಕ್ಕದ್ದು ಮತ್ತು ಜಾಮೀನುರಹಿತವಾಗಿರತಕ್ಕದ್ದು.

(2) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ವಂಚನೋದ್ದೇಶದ ಬೇಪಾವತಿಗೆ ಸಂಬಂಧಿಸಿದಂತೆ ಅದೇ ಆರೋಪಿತ ವ್ಯಕ್ತಿ ಅಥವಾ ಹಣಕಾಸು ಸಂಸ್ಥೆಯ ವಿರುದ್ಧ ಜಿಲ್ಲೆಯ ಅಥವಾ ಕಮೀಷನರೇಟ್‌ನ ಒಂದು ಪೊಲೀಸ್ ಠಾಣೆಯಲ್ಲಿ ಅಥವಾ ಹಲವು ಪೊಲೀಸ್ ಠಾಣೆಗಳಲ್ಲಿ ಅಥವಾ ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಥಮ ವರ್ತಮಾನ ವರದಿಗಳು ದಾಖಲಾಗಿದ್ದಲ್ಲಿ, ಆಗ ನಿಯಮಿಸಬಹುದಾದ ಅಂಥ ಅಧಿಕಾರಿಯು ಆನಂತರದಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿಗಳನ್ನು ಮೊದಲಿನ ಪ್ರಕರಣದೊಂದಿಗೆ ವಿಲೀನಗೊಳಿಸಲು ಆದೇಶಿಸಬಹುದು ಹಾಗೂ ಸಾಮಾನ್ಯ ತನಿಖೆಯನ್ನು ಕೈಗೊಳ್ಳಲು ಆದೇಶಿಸಬಹುದು. ಮುಂದುವರೆದು ದಂಡ ಪ್ರಕ್ರಿಯಾ ಸಂಹಿತೆ, 1973ರ 173ನೇ ಪ್ರಕರಣದ ಅಡಿಯಲ್ಲಿ ಒಂದೇ ಅಂತಿಮ ವರದಿಯನ್ನು ಮೊದಲು ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಿದ ಅಧಿಕಾರ ವ್ಯಾಪ್ತಿಯೊಳಗಿನ ವಿಶೇಷ ನ್ಯಾಯಾಲಯದ ಮುಂದೆ ದಾಖಲಿಸುವುದು ಹಾಗೂ ಅದನ್ನು ಆ ವಿಶೇಷ ನ್ಯಾಯಾಲಯ ಅಥವಾ ಅಂಥ ಅಪರಾಧದ ಅಧಿವಿಚಾರಣೆಗೆ ಹೆಸರಿಸಲಾದ ಯಾವುದೇ ಇತರ ವಿಶೇಷ ನ್ಯಾಯಾಲಯವು ಅಧಿವಿಚಾರಣೆಯನ್ನು ನಡೆಸತಕ್ಕದ್ದು."

3. 10ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 10ನೇ ಪ್ರಕರಣದ (3)ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು. ಎಂದರೆ:-

"(4) ಈ ಅಧಿನಿಯಮದ ಅಡಿಯಲ್ಲಿ ಅಪರಾಧದ ಅಧಿವಿಚಾರಣೆಯನ್ನು ನಡೆಸುವಾಗ ವಿಶೇಷ ನ್ಯಾಯಾಲಯವು ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಹೊರತುಪಡಿಸಿ ದಂಡ ಪ್ರಕ್ರಿಯಾ ಸಂಹಿತೆ, 1973ರ ಅಡಿಯಲ್ಲಿ ಯಾವ ವಿಚಾರಣೆಗಾಗಿ ದೋಷಾರೋಪಿಸಲಾಗಿದೆಯೋ ಆ ಅಪರಾಧದ ಅಧಿವಿಚಾರಣೆಯನ್ನು ಸಹ ನಡೆಸಬಹುದು."

4. ನಿರಸನ ಮತ್ತು ಉಳಿಸುವಿಕೆಗಳು.- (1) ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧ್ಯಾದೇಶ, 2022ನ್ನು (2022ರ ಕರ್ನಾಟಕ ಅಧ್ಯಾದೇಶ 01) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಅಡಿಯಲ್ಲಿ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧಿನಿಯಮದ ಅಡಿಯಲ್ಲಿ ತಿದ್ದುಪಡಿಯಾದಂತೆ ಮೂಲ ಅಧಿನಿಯಮದಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.

PARLIAMENTARY AFFAIRS AND LEGISLATION SECRETARIAT

NOTIFICATION

NO. DPAL 12 SHASANA 2021, BENGALURU, DATED:28.09.2022

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧಿನಿಯಮ, 2022 (2022ರ ಕರ್ನಾಟಕ ಅಧಿನಿಯಮ ಸಂಖ್ಯೆ:24)ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

(First Published in the Karnataka Gazette Extra-ordinary on the 28th day of September 2022)

**THE KARNATAKA PROTECTION OF INTEREST OF DEPOSITORS IN
FINANCIAL ESTABLISHMENTS (AMENDMENT) ACT, 2022**

(Received the assent of the Governor on the 27th day of September, 2022)

An Act further to amend the Karnataka Protection of Interest of Depositors in Financial Establishments Act, 2004.

Whereas it is expedient further to amend the Karnataka Protection of Interest of Depositors in Financial Establishments Act, 2004 (Karnataka Act 30 of 2005) for the purposes hereinafter appearing;

Be it enacted by the Karnataka State Legislature in the Seventy third year of the Republic of India, as follows:-

1. Short title and commencement.- (1) This Act may be called the Karnataka Protection of Interest of Depositors in Financial Establishments (Amendment) Act, 2022.

(2) It shall be deemed to have come into force with effect from 04th day of May 2022.

2. Insertion of new Section 9A.- In the Karnataka Protection of Interest of Depositors in Financial Establishments Act, 2004 (Karnataka Act 30 of 2005) (hereinafter referred to as the principal Act), after section 9, the following section shall be inserted, namely:-

“9A Cognizance of offence and power to club cases.- (1) Offence under this Act are cognizable and Non bailable.

(2) Notwithstanding anything contained in any other law for time being in force, if multiple First Information Reports are registered either in one Police station or in various police stations of the District or Commissionerate or in various police stations of the State against the same accused person or Financial Establishment relating to fraudulent default, then such an officer as may be prescribed may order for clubbing of subsequent registered First Information Reports into the earliest case and order to carry on common investigation. Further the common Final Report be filed under section 173 of Code of Criminal Procedure, 1973 before the Special

Court, within which jurisdiction the earliest First Information report was registered and that Special Court or any other Special Court designated for trial of such offence shall try the same.”

3. Amendment of Section 10.- In section 10 of the principal Act, after sub-section (3), the following shall be inserted, namely:-

“(4) When trying an offence under this Act, the Special Court may also try an offence, other than an offence under this Act, with which the accused may, under the Code of Criminal Procedure, 1973, be charged at the same trial.”

4. Repeal and savings.- (1) The Karnataka Protection of Interest of Depositors in Financial Establishments (Amendment) Ordinance, 2022 (Karnataka Ordinance 01 of 2022) is hereby repealed.

(2) Notwithstanding such repeal, anything done or any action taken under the principal Act, as amended by the said Ordinance, shall be deemed to have been done or taken under the principal Act, as amended by this Act.

The above translation of ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧಿನಿಯಮ, 2022 (2022 ರ ಕರ್ನಾಟಕ ಅಧಿನಿಯಮ ಸಂಖ್ಯೆ:24) be published in the official Gazette under clause (3) of Article 348 of the Constitution of India.

THAAWARCHAND GEHLOT
GOVERNOR OF KARNATAKA

By Order and in the name of
the Governor of Karnataka,

G. SRIDHAR
Secretary to Government
Department of Parliamentary
Affairs and Legislation